ಕನ್ನಡಪ್ರಭ
ಶನಿವಾರ 9.05.2026

ಗರಿಷ್ಠ 38°C | ಕನಿಷ್ಠ 27°C

ಸುದ್ದಿ ಸಿಂಚನ

ಮಾಲೀಕರಿಗೆ ಮೊಬೈಲ್ ಹಸ್ತಾಂತರ

ಹೂವಿನಹಡಗಲಿ: ತಾಲೂಕಿನ ವಿವಿಧ ಕಡೆಗಳಲ್ಲಿ ಜನ ತಮ್ಮ ಮೊಬೈಲ್‌ಗಳನ್ನು ಕಳೆದುಕೊಂಡಿದ್ದರು. ಅವುಗಳನ್ನು ಪತ್ತೆ ಮಾಡಿ, ಪಟ್ಟಣದ ಪೊಲೀಸ್ ಠಾಣೆಯಲ್ಲಿ ಡಿವೈಎಸ್‌ಪಿ ಡಾ.ಸಂತೋಷ್ ಚವ್ಹಾಣ್ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನರು ತಮ್ಮ ಮೊಬೈಲ್‌ಗಳನ್ನು ಕಳೆದುಕೊಂಡಾಗ ಪ್ರತಿಯೊಬ್ಬರು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಬೇಕು. ಪೊಲೀಸರು ಅದನ್ನು ಇಲಾಖೆ ಮಾಡಿರುವ ಸಿಇಐಆರ್‌ಅಪ್ಲಿಕೇಶನ್‌ನಲ್ಲಿ ಅಪ್‌ಲೋಡ್ ಮಾಡುತ್ತಾರೆ. ನಮ್ಮ ಸಿಬ್ಬಂದಿ ಸುಮ್ಮನಿದ್ದರೂ ಸಾಫ್ಟ್‌ವೇರ್‌ನಿರಂತರ ಅನ್ವೇಷಣೆಯಲ್ಲಿ ತೊಡಗಿ ಮೊಬೈಲ್ ಇರುವಿಕೆ ಪತ್ತೆ ಮಾಡುತ್ತದೆ. ಇನ್ನು ಕಳ್ಳತನ ಪ್ರಕರಣಗಳನ್ನು ನಿಯಂತ್ರಿಸಲು ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ವ್ಯವಸ್ಥೆ ಜಾರಿ ಮಾಡಲಾಗಿದೆ. ಮನೆಗೆ ಬೀಗ ಹಾಕಿ ಮಾಲೀಕರು ಬೇರೆ ಊರುಗಳಿಗೆ ತೆರಳುವ ಮುನ್ನ ನಮ್ಮ ಪೊಲೀಸರಿಗೆ ಮಾಹಿತಿ ನೀಡಿದರೆ, ಪೊಲೀಸ್ ಸಿಬ್ಬಂದಿಯಿಂದ ಆ ಸ್ಥಳದಲ್ಲಿ ಬೀಟ್ ವ್ಯವಸ್ಥೆಯನ್ನು ಹೆಚ್ಚಿಸಲಾಗುವುದು. ಪೊಲೀಸ್ ಇಲಾಖೆಯ ಕೆಎಸ್‌ಪಿ ಅಪ್ಲಿಕೇಶನ್‌ನ್ನು ಎಲ್ಲ ಸಾರ್ವಜಕರು ಬಳಸಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ 26 ಮೊಬೈಲ್‌ಗಳನ್ನು ಮಾಲೀಕರಿಗೆ ವಿತರಿಸಲಾಯಿತು. ಸಿಪಿಐ ಮಲ್ಲಪ್ಪ ಎಸ್. ಹೂಗಾರ, ಪಿಎಸ್‌ಐಗಳಾದ ಮಣಿಕಂಠ, ವಾಸು, ಎಎಸ್‌ಐಗಳಾದ ಶಾಂತಕುಮಾರ್, ರಾಜೇಂದ್ರ ನಾಯ್ಕ, ಸಿಬ್ಬಂದಿ ಮಲ್ಲೇಶ್, ಕಲಂದರ್ ಇದ್ದರು.

ತೋರಣಗಲ್‌ನ ತಾಯಿ, ಮಗು ವಿಜಯವಾಡದಲ್ಲಿ ಪತ್ತೆ

ಬಳ್ಳಾರಿ: 2023ರ ಅ.10ರಂದು ಜಿಲ್ಲೆಯ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ದಾಖಲಾದ ತಾಯಿ, ಮಗು ಕಾಣೆ ಪ್ರಕರಣಕ್ಕೆ ಸಂಬಂಧಿಸಿ ಎರಡು ವರ್ಷಗಳ ಬಳಿಕ ಪತ್ತೆ ಹಚ್ಚಲಾಗಿದೆ ಎಂದು ಎಸ್ಪಿ ಪನ್ನೇಕರ್‌ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೋರಣಗಲ್‌ನ ರಾಧಾ ಹಾಗೂ ಅಪ್ರಾಪ್ತ ವಯಸ್ಸಿನ ಬಾಲಕ 2023ರ ಅಕ್ಟೋಬರ್10 ರಂದು ನಾಪತ್ತೆಯಾಗಿದ್ದರು. ಪ್ರಕರಣವು ತೋರಣಗಲ್ಲು ಠಾಣೆಯಿಂದ ಎಎಚ್‌ಟಿಯು ಘಟಕಕ್ಕೆ ಕಾಣೆಯಾದವರ ಪತ್ತೆಗಾಗಿ ವರ್ಗಾಯಿಸಲಾಗಿತ್ತು. ಪತ್ತೆಗಾಗಿ ಎಎಚ್‌ಟಿಯು ಘಟಕದ ಪಿಐ ರಮೇಶ್ ಕುಲಕರ್ಣಿ, ಸಿಬ್ಬಂದಿ ಎ.ವಿ. ಮಾರುತಿ, ರಾಮಲಿಂಗಪ್ಪ, ನೂರ್ ಜಹಾನ್ ತಂಡ ಕಾಣೆಯಾದ ತಾಯಿ ರಾಧಾ, ಪುತ್ರ 7 ವರ್ಷದ ಬಾಲಕನನ್ನು ಏ.27ರಂದು ಆಂಧ್ರದ ವಿಜಯವಾಡದಲ್ಲಿ ಪತ್ತೆ ಮಾಡಿ, ದೂರುದಾರರಿಗೆ ಒಪ್ಪಿಸಿದ್ದಾರೆ. ಎರಡು ವರ್ಷಗಳ ಬಳಿಕ ತಾಯಿ-ಮಗುವನ್ನು ಪತ್ತೆ ಮಾಡಿದ ತಂಡದ ಕಾರ್ಯ ಶ್ಲಾಘನೀಯ ಎಂದರು. ಜೂನ್‌ನಿಂದ ಹೆಲ್ಮೆಟ್ ಕಡ್ಡಾಯ:ಬರುವ ಜೂನ್‌ನಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗುವುದು. ಈ ಹಿನ್ನೆಲೆಯಲ್ಲಿ ನಗರದಾದ್ಯಂತ, ಪ್ರತಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಮೂಲಕ ಸಾರ್ವಜನಿಕರಿಗೆ ಮಾಹಿತಿ, ಕರಪತ್ರ ಹಂಚುವುದು, ಬೀದಿ ನಾಟಕ, ಬೈಕ್ ರಾಲಿ, ಜಾಗೃತ್ ವಾಹನದಲ್ಲಿ ವೀಡಿಯೋ ಕ್ಲಿಪ್‌ಗಳನ್ನು ತೋರಿಸುವುದರ ಮೂಲಕ ಮತ್ತು ಸಾಂಕೇತಿಕವಾಗಿ ಕೆಲವು ದ್ವಿಚಕ್ರ ವಾಹನ ಚಾಲಕರಿಗೆ ಹೆಲ್ಮೆಟ್ ವಿತರಿಸುವ ಮೂಲಕ ಜಾಗೃತಿ ಮೂಡಿಸಲಾಗುವುದು. ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಿರುವ 1009 ಪ್ರಕರಣ ದಾಖಲಾಗಿವೆ. ಇದರಲ್ಲಿ 462 ಜನ ಮೃತರಾಗಿದ್ದು, 1072 ಜನ ಗಾಯಾಗೊಂಡಿದ್ದಾರೆ. ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದ ಜನರ ಜೀವರಕ್ಷಣೆಗೆ ಹೆಲ್ಮೆಟ್ ಕಡ್ಡಾಯವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು. ನಗರ ಡಿವೈಎಸ್ಪಿ ಗೋವಿಂದ ರಾಜುಲು, ಗ್ರಾಮೀಣ ಡಿವೈಎಸ್ಪಿ ಮಾಲತೇಶ್ ಕೋನಬೇವು, ಟ್ರಾಫಿಕ್ ಸಿಪಿಐ ರುದ್ರಪ್ಪ, ಮಹಿಳಾ ಠಾಣೆ ಸಿಪಿಐ ರಮೇಶ್ ಕುಲಕರ್ಣಿ ಇದ್ದರು.



ಹೂವಿನಹಡಗಲಿ ತಾಲೂಕಿನ ವಿವಿಧ ಕಡೆಗಳಲ್ಲಿ ಜನ ತಮ್ಮ ಮೊಬೈಲ್‌ಗಳನ್ನು ಕಳೆದುಕೊಂಡಿದ್ದರು. ಅವುಗಳನ್ನು ಪತ್ತೆ ಮಾಡಿ, ಪಟ್ಟಣದ ಪೊಲೀಸ್ ಠಾಣೆಯಲ್ಲಿ ಡಿವೈಎಸ್‌ಪಿ ಡಾ.ಸಂತೋಷ್ ಚವ್ಹಾಣ್ ವಿತರಿಸಿದರು.



ಕೊಟ್ಟೂರು ತಾಲೂಕು ಅಂಬಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬೇಕೆಂದು ಗ್ರಾಮಸ್ಥರು ತಾಪಂಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಬಸವನಗೌಡ, ಅಶೋಕ, ಪಿ.ಜೆ. ಹನುಮಂತಗೌಡ ಮತ್ತಿತರರು ಇದ್ದರು.

ನೀರಿನ ಸಮಸ್ಯೆ ನಿವಾರಿಸಲು ಒತ್ತಾಯ

• **ಕನ್ನಡಪ್ರಭ ವಾರ್ತೆ** ಕೊಟ್ಟೂರು

ತಾಲೂಕಿನ ಅಂಬಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿ ಒಂದು ತಿಂಗಳಾಗಿದೆ. ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ತಾಪಂ ಅಧಿಕಾರಿಗಳಾದರೂ ಈ ಬಗ್ಗೆ ಗಮನ ಹರಿಸಿ ಗ್ರಾಮದ ಜನರ ಕುಡಿವ ನೀರಿನ ಸಮಸ್ಯೆ ಪರಿಹರಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಶುಕ್ರವಾರ ತಾಪಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಗ್ರಾಮದ ಆಶ್ರಯ ಪ್ಲಾಟ್, ಚೌಡೇಶ್ವರಿ ನಗರ, ತೆಗ್ಗಿನಕೇರಿ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ತೀವ್ರ ಬಗೆಯ ವ್ಯತ್ಯಯ ಉಂಟಾಗಿದೆ.

ಪಿಡಿಒ ಮಾದೇವಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗದೆ ನಾನಾ ಕಾರಣಗಳನ್ನು ಹೇಳುತ್ತಾ ಗ್ರಾಮಸ್ಥರನ್ನು ವಂಚಿಸುತ್ತಿದ್ದಾರೆ. ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಾಗಲು ಕಾರಣರಾಗಿದ್ದಾರೆ ಎಂದು ಗ್ರಾಮಸ್ಥರು ದೂರಿದರು.

ಗ್ರಾಮದ ಬಸವನಗೌಡ, ಅಶೋಕ, ಪಿ.ಜೆ. ಹನುಮಂತಗೌಡ, ಟಿ.ಪ್ರಕಾಶ್, ಕೆ.ಕಲ್ಲನಗೌಡ, ಎಂ.ವೀರಭದ್ರಪ್ಪ, ಹೊಸಮನಿ ಗುರುವಪ್ಪ, ಎನ್. ವೀರೇಂದ್ರ ಇದ್ದರು.

ಕೆಕೆಆರ್‌ಡಿಬಿಯಿಂದ ₹7 ಸಾವಿರ ಕೋಟಿ ದುರುಪಯೋಗ: ಆರೋಪ

ಕಲ್ಯಾಣ ಕರ್ನಾಟಕದ 8 ಸಾವಿರ ಸರ್ಕಾರಿ ಶಾಲೆ ಮುಚ್ಚುವ ಹುನ್ನಾರ: ರಾಘವೇಂದ್ರ ಕುಷ್ಟಗಿ

• **ಕನ್ನಡಪ್ರಭ ವಾರ್ತೆ** ಬಳ್ಳಾರಿ



ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಜಾರಿಯಾದ 371(ಜೆ) ತಿದ್ದುಪಡಿಯಿಂದ ದುಷ್ಟ ಗುತ್ತಿಗೆದಾರರು ಹಾಗೂ ಭ್ರಷ್ಟ ಅಧಿಕಾರಿಗಳಿಗೆ ಅನುಕೂಲವಾಗಿದೆಯೇ ವಿನಃ ಈ ಭಾಗದ ಪ್ರಗತಿದಾಯಿಕಕೆಲಸಗಳಿಗೆ ಯಾವ ಅನುಕೂಲವೂ ಆಗಿಲ್ಲ ಎಂದು ಹೈದ್ರಾಬಾದ್ ಕರ್ನಾಟಕ ಜನಾಂದೋಲನಕೇಂದ್ರದ ಮುಖ್ಯಸ್ಥ ರಾಘವೇಂದ್ರ ಕುಷ್ಟಗಿ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈದ್ರಾಬಾದ್ ಕರ್ನಾಟಕ ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಾಗಿದೆಯೇ ವಿನಃ ಯಾವ ಕಲ್ಯಾಣವೂ ಆಗಿಲ್ಲ. ಸಂವಿಧಾನ ತಿದ್ದುಪಡಿಯಿಂದ ಪ್ರಾದೇಶಿಕ ಅಸಮತೋಲನ ನಿವಾರಣೆಯ ಕೆಲಸವಾಗಬೇಕಿತ್ತು. ಆದರೆ ನಂಜುಡಪ್ಪ ಸಮಿತಿ ವರದಿಯ ಆಧಾರದಲ್ಲಿ ಮಂಜೂರಾದ ಸಾವಿರಾರು ಕೋಟಿ ರು. ಭ್ರಷ್ಟರ ಪಾಲಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಸ್ತಿತ್ವಕ್ಕೆ ಬಂದು 12 ವರ್ಷಗಳಾಗಿವೆ. ಸುಮಾರು ₹16 ಸಾವಿರಕೋಟಿಈಭಾಗಕ್ಕೆಮಂಜೂರುಮಾಡಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ, 2022ರ ಸಿಎಜಿ ವರದಿಯು ಮಂಡಳಿಯಿಂದ ₹7 ಸಾವಿರ ಕೋಟಿ ದುರುಪಯೋಗವಾಗಿದೆ ಎಂದು ದಾಖಲಿಸಿದೆ. ಕಳೆದ ಆರ್ಥಿಕ ವರ್ಷದಲ್ಲಿ ರಾಜ್ಯ ಸರ್ಕಾರ

₹5 ವರ್ಷ ಸಾವಿರ ಕೋಟಿ ಪೈಕಿ ಕೇವಲ ₹800 ಕೋಟಿಗೆ ಮಾತ್ರ ಕ್ರಿಯಾ ಯೋಜನೆ ಸಲ್ಲಿಸಲಾಗಿದೆ. ಉಳಿದ ಹಣ ಬಳಕೆಯಾಗದೇ ಕೊಳೆಯುತ್ತಿದೆ. ಪ್ರೊ. ಗೋವಿಂದರಾವ್ ವರದಿ ಪ್ರಕಾರ ನಂಜುಂಡಪ್ಪ ವರದಿ ಜಾರಿ ಬಳಿಕ ಕಲ್ಯಾಣ ಕರ್ನಾಟಕದ ಮಾನವಾಭಿವೃದ್ಧಿ ಸೂಚ್ಯಂಕ ಸುಧಾರಣೆ ಬದಲು ಕುಸಿತ ಕಂಡಿದೆ. ಕಲ್ಯಾಣ ಕರ್ನಾಟಕದಲ್ಲಿ 30 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಇದರಲ್ಲಿ10 ಸಾವಿರದಷ್ಟು ವಿಜ್ಞಾನ ಮತ್ತು ಗಣಿತದ ಶಿಕ್ಷಕರ ಕೊರತೆಯಿದೆ. ಈ ಪ್ರದೇಶದ ಶಿಕ್ಷಣದ ಗುಣಮಟ್ಟ ಪಾತಾಳ ಸೇರಿದೆ. ಶಿಕ್ಷಣದ ಗುಣಮಟ್ಟ, ಶಾಲೆಗಳ ದುಸ್ಥಿತಿ ನಡುವೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾರಂಭಿಸುವ ನೆಪಮಾಡಿ ಕಲ್ಯಾಣ ಕರ್ನಾಟಕದ 8 ಸಾವಿರ ಸಕಾರ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆದಿದೆ. ಅಹಿಂದ ನಾಯಕರೆಂದು ಕಿರೀಟ ಹೊಂದಿರುವ ಸಿಎಂ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದ ಅಹಿಂದ ವರ್ಗ ಜನರನ್ನೇ ಮರೆತು ಅನ್ಯಾಯ ಮಾಡಿದ್ದಾರೆ ಎಂದು ರಾಘವೇಂದ್ರ ಕುಷ್ಟಗಿ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸಿರಿಗೇರಿ ಪನ್ನರಾಜ್, ರೈತ ಸಂಘದ ರಾಜ್ಯಾಧ್ಯಕ್ಷ ಮಾಧವರೆಡ್ಡಿ ಕರೂರು, ವೀರಣ್ಣ ಭಂಡಾರಿ, ಟಿ.ಎಂ.ಶಿವಕುಮಾರ್ ಇದ್ದರು.

24ಕ್ಕೆ ರಾಯಚೂರಿನಲ್ಲಿ ಸಮಾವೇಶ...

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಅನ್ಯಾಯಗಳ ವಿರುದ್ಧ ಅಸಮಾನತೆ ನಿವಾರಣೆಗಾಗಿ ಮೇ 24ರಂದು ರಾಯಚೂರಿನ ಕೊಠಾರಿ ಫಂಕ್ಷನ್ ಹಾಲ್‌ನಲ್ಲಿ 371(ಜೆ) ಹೋರಾಟಗಾರರ ಸಮಾವೇಶ ಏರ್ಪಡಿಸಲಾಗಿದೆ. ಇದರೊಂದಿಗೆ ಕಲ್ಯಾಣ ಕರ್ನಾಟಕ ಪ್ರದೇಶದ ಜನಪ್ರತಿನಿಧಿಗಳ ದುಂಡು ಮೇಜಿನ ಸಭೆ ಸಹ ಆಯೋಜಿಸಿದೆ ಎಂದು ರಾಘವೇಂದ್ರ ಕುಷ್ಟಗಿ ತಿಳಿಸಿದರು.

ಕಲಬುರಗಿ ಜಿಲ್ಲೆಯ ಆಳಂದ ಶಾಸಕ ಬಿ.ಆರ್. ಪಾಟೀಲ್ ದುಂಡು ಮೇಜಿನ ಸಭೆಗೆ ಚಾಲನೆ ನೀಡಲಿದ್ದಾರೆ. ಸಚಿವ ಎನ್.ಎಸ್. ಭೋಸರಾಜು ಸೇರಿ 30ಕ್ಕೂ ಅಧಿಕ ಜನಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ವಿಕಾಸ ವೇದಿಕೆಯೆಂಬ ಹೋರಾಟದ ವೇದಿಕೆ ಸ್ಥಾಪಿಸಿ ಹೋರಾಟದ ಕರೆ ನೀಡಲು ತೀರ್ಮಾನಿಸಲಾಗಿದೆ. ಅಖಂಡ ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ನೀರಿನ ಸಮಸ್ಯೆ ತಡೆಗೆ ಮುನ್ನೆಚ್ಚರಿಕೆ ವಹಿಸಿ

ಅಧಿಕಾರಿಗಳಿಗೆ ತಹಸೀಲ್ದಾರ್ ಮಂಜುನಾಯಕ ಸೂಚನೆ



ಕಂಪ್ಲಿಯ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ತಹಸೀಲ್ದಾರ್ ಜೂಗಲ ಮಂಜು ನಾಯಕ ಮಾತನಾಡಿದರು.

• **ಕನ್ನಡಪ್ರಭ ವಾರ್ತೆ** ಕಂಪ್ಲಿ

ಬೇಸಿಗೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಹಸೀಲ್ದಾರ್‌ಜೂಗಲ ಮಂಜುನಾಯಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಹಸೀಲ್ದಾರ್‌ಕಚೇರಿ ಸಭಾಂಗಣದಲ್ಲಿನಡೆದತಾಲೂಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಬೇಸಿಗೆ ಸಂದರ್ಭದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಸಮರ್ಪಕ ಯೋಜನೆ ರೂಪಿಸಬೇಕಾಗಿದೆ ಎಂದು ಹೇಳಿದರು.

ಜನರು, ಜಾನುವಾರುಗಳಿಗೆ ಅಗತ್ಯ ಪ್ರಮಾಣದ ನೀರು ಮತ್ತು ಮೇವು ಲಭ್ಯವಾಗುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯತ್ ಇಒ ಆರ್.ಕೆ. ಶ್ರೀಕುಮಾರ್, ಅಧಿಕಾರಿಗಳಾದ ವೈ.ಎಂ. ಜಗದೀಶ್, ಎಸ್.ಡಿ. ರಮೇಶ್, ರಾಧಾ, ಮಹಮ್ಮದ್ ಗೌಸ್, ಭೀಮೇಶ್, ಶಿಲ್ಪಾರಾಣಿ, ಅಪರಂಜಿ, ಬೀರಲಿಂಗ, ಹಾಲಹರವಿ ಶೇಷಗಿರಿ, ಕೆ.ಎಚ್. ಶಶಿಕಾಂತ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಾಣಿ, ಪಕ್ಷಿಗಳಿಗೆ ನೀರಿನ ಆಸರೆ ಒದಗಿಸಲು ಒತ್ತಾಯ

ಜೆಸಿಐ ಅಲೂಮ್ನಿ ಕ್ಲಬ್‌ನಿಂದ ಪಕ್ಷಿಗಳಿಗೆ ನೀರುಣಿಸುವ ಅಭಿಯಾನ | ನೀರಿನ ಕುಂಡಗಳು ಅಳವಡಿಕೆ



ಕಂಪ್ಲಿಯಲ್ಲಿ ಜೆಸಿಐ ಅಲ್ಯೂಮ್ನಿ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ''ಪಕ್ಷಿಗಳಿಗೆ ನೀರುಣಿಸುವ ಅಭಿಯಾನ'' ಜರುಗಿತು.

- ಪ್ರತಿಯೊಬ್ಬರು ತಮ್ಮ ಮನೆ, ಕಚೇರಿ, ಅಂಗಡಿ, ಆಸ್ಪತ್ರೆ, ಸಾರ್ವಜನಿಕ ಸ್ಥಳಗಳ ಸಮೀಪ ನೀರಿನ ಕುಂಡಗಳನ್ನು ಇಟ್ಟು ನೀರಿನ ಆಸರೆ ಒದಗಿಸಬೇಕು
- ಪರಿಸರ ಮತ್ತು ಜೀವ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ತಮ್ಮದೇ ಆದ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕು

• **ಕನ್ನಡಪ್ರಭ ವಾರ್ತೆ** ಕಂಪ್ಲಿ

ಪಟ್ಟಣದಲ್ಲಿಜೆಸಿಐಅಲೂಮ್ನಿಕ್ಲಬ್‌ನಿಂದಹಮ್ಮಿಕೊಂಡಿದ್ದ ಪಕ್ಷಿಗಳಿಗೆ ನೀರುಣಿಸುವ ಅಭಿಯಾನ ಜರುಗಿತು.

ಜೆಸಿಐ ಅಲೂಮ್ನಿ ಕ್ಲಬ್ ವಲಯ-24ರ ಉಪಾಧ್ಯಕ್ಷ ಪ್ರಸಾದ್ ಗಡಾದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಬೇಸಿಗೆಯಲ್ಲಿ ನೀರಿನ ಕೊರತೆಯಿಂದ ಪಕ್ಷಿಗಳು, ಪ್ರಾಣಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿವೆ. ಪ್ರತಿಯೊಬ್ಬರು ತಮ್ಮ ಮನೆ, ಕಚೇರಿ, ಅಂಗಡಿ, ಆಸ್ಪತ್ರೆ, ಸಾರ್ವಜನಿಕ ಸ್ಥಳಗಳ ಸಮೀಪ ನೀರಿನ ಕುಂಡಗಳನ್ನು ಇಟ್ಟು ನೀರಿನ ಆಸರೆ ಒದಗಿಸಬೇಕು ಎಂದು ಮನವಿ ಮಾಡಿದರು.

ಪರಿಸರ ಸಂರಕ್ಷಣೆ ಮತ್ತು ಜೀವಿಗಳ ಮೇಲಿನ ಕಾಳಜಿಯನ್ನು ಬೆಳೆಸುವ ಉದ್ದೇಶದಿಂದ ಜೆಸಿಐ ಅಲ್ಯೂಮ್ನಿ ಕ್ಲಬ್ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಅಭಿಯಾನದ ಭಾಗವಾಗಿ ಪಟ್ಟಣದ ವಿವಿಧ ಸರ್ಕಾರಿ ಹಾಗೂ ಸಾರ್ವಜನಿಕ ಕಚೇರಿಗಳ ಆವರಣದಲ್ಲಿ ಪಕ್ಷಿಗಳಿಗೆ ನೀರು ಕುಡಿಯಲು ಮಣ್ಣಿನ ಕುಂಡಗಳನ್ನು ಇರಿಸಲಾಯಿತು. ಮುಂದಿನ ದಿನಗಳಲ್ಲಿ ಇನ್ನಷ್ಟು ಕಡೆಗಳಲ್ಲಿ ನೀರಿನ ಕುಂಡಗಳನ್ನು ವಿತರಿಸುವ ಯೋಜನೆ ಇದೆ ಎಂದು ತಿಳಿಸಿದರು.

ಪಟ್ಟಣದ ಪ್ರಜಾಪತಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಎಪಿಎಂಸಿ ಆವರಣ, ತಾಪಂ ಕಚೇರಿ, ಡಿಪ್ಲೋಮಾ ಕಾಲೇಜು, ಪುರಸಭೆ ಸೇರಿದಂತೆ ವಿವಿಧ ಪ್ರಮುಖ ಕಟ್ಟಡಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪಕ್ಷಿಗಳಿಗಾಗಿ ನೀರಿನ ಕುಂಡಗಳನ್ನು ಅಳವಡಿಸಲಾಯಿತು.

ಜೆಸಿಐ ಕಂಪ್ಲಿ ಸೋನಾದ ಅಧ್ಯಕ್ಷ ಡಾ.ಭರತ್ ಪದ್ಮಶಾಲಿ ಮಾತನಾಡಿ, ಪರಿಸರ ಮತ್ತು ಜೀವ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ತಮ್ಮದೇ ಆದ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಬಿ. ರಸೂಲ್, ಸಂತೋಷ್ ಸೋಗಿ, ಮಂಜೇಶ್ ದರೋಜಿ, ಸುಹಾಸ್ ಚಿತ್ರಗಾರ್, ಬಡಿಗೇರ ಜಿಲಾನ್‌ಬಾಷ, ಗುರುಶಾಸ್ತ್ರಿ ವಾಸೀಮ್ ಫಯಾಜ್, ಅಕ್ಕಿ ಜಿಲಾನ್ ಸೇರಿದಂತೆ ಜೆಸಿಐ ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು.

ಸಿರುಗುಪ್ಪದಲ್ಲಿ ಉತ್ತಮ ಮಳೆ

• **ಕನ್ನಡಪ್ರಭ ವಾರ್ತೆ** ಸಿರುಗುಪ್ಪ

ತಾಲೂಕಿನಲ್ಲಿ ಶುಕ್ರವಾರ ಬೆಳಗಿನಜಾವ ಗುಡುಗು ಸಹಿತ ಸಾಧಾರಣ ಮಳೆ ಸುರಿದಿದೆ. ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನರಿಗೆ ಈ ಮಳೆಯು ತಂಪಿನ ಅನುಭವ ನೀಡಿದೆ. ತಾಲೂಕಿನ ಕೆಲವು ಭಾಗದಲ್ಲಿ ಉತ್ತಮ ಮಳೆ ಸುರಿದಿರುವುದರಿಂದ ಮುಂಗಾರು ಹಂಗಾಮಿನ ಬಿತ್ತನೆಗೆ ರೈತರು ಭೂಮಿಯನ್ನು ಹದ ಮಾಡಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ. ಜೂನ್‌ನಲ್ಲಿ ಹತ್ತಿ ಬೆಳೆ ಬಿತ್ತನೆ ಮಾಡುವ ರೈತರು ಭೂಮಿಯನ್ನು ಹರಗಿ ಸ್ವಚ್ಛಗೊಳಿಸಿ ಬೋದು ಬಿಡುವ ಕಾರ್ಯದಲ್ಲಿ ತೊಡಗಿದ್ದಾರೆ.

ಸಿರುಗುಪ್ಪದಲ್ಲಿ 12.3 ಮಿ.ಮೀ., ತೆಕ್ಕಲಕೋಟೆ 20.2, ಸಿರಿಗೇರಿ 4.4, ಎಂ. ಸೂಗುರು 4.2, ಹಚ್ಚೊಳ್ಳಿ 8.2, ರಾವಿಹಾಳ್,7.2, ಕರೂರು 4.6, ಕೆ.ಬೆಳಗಲ್ಲು30.2ಮಿ.ಮೀ.ಮಳೆಯಾಗಿದೆ ಎಂದು ತಾಲೂಕು ಅಂಕಿ-ಸಂಖ್ಯೆಗಳ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಕ್ಕರೆ ಕಾರ್ಖಾನೆಗೆ ಪುನಶ್ಚೇತನ: ಶಾಸಕ



• **ಕನ್ನಡಪ್ರಭ ವಾರ್ತೆ** ಹೊಸಪೇಟೆ

ವಿಜಯನಗರ ಜಿಲ್ಲೆಯ ದೀರ್ಘಕಾಲದ ವಿದ್ಯುತ್ ಸಮಸ್ಯೆಗೆ ಶಾಶ್ವತವಾಗಿ ಸಮಸ್ಯೆ ನೀಗಿಸಲು ಸುಮಾರು ₹50 ಕೋಟಿಗೂ ಅಧಿಕ ವೆಚ್ಚದ ವಿದ್ಯುತ್ ಉಪಕೇಂದ್ರ ಹಾಗೂ ರೈತರ ಆಶೋತ್ತರವಾದ ಸಕ್ಕರೆ ಕಾರ್ಖಾನೆಯ ಪುನಶ್ಚೇತನಗೊಳಿಸಲಾಗುವುದು ಎಂದು ಶಾಸಕ ಎಚ್.ಆರ್. ಗವಿಯಪ್ಪ ತಿಳಿಸಿದರು.

ನಗರ ಮತ್ತು ತಾಲೂಕಿನ ಹೊರವಲಯದಲ್ಲಿ ನಾಗೇನಹಳ್ಳಿಯಲ್ಲಿ ಸುಮಾರು ₹50 ಕೋಟಿ ಮೊತ್ತದ 2 ವಿದ್ಯುತ್ ಉಪಕೇಂದ್ರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪದೇಪದೇ ಉಂಟಾಗುತ್ತಿರುವ ವಿದ್ಯುತ್ ವ್ಯತ್ಯಯಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಎರಡು ಬೃಹತ್ ಸಬ್‌ಸ್ಟೇಷನ್‌ಗಳ ಸ್ಥಾಪನೆಗೆ ಚಾಲನೆ ನೀಡಲಾಗಿದೆ. ನಾಗನಹಳ್ಳಿ ಸಬ್‌ಸ್ಟೇಷನ್ ₹23.26 ಕೋಟಿ ವೆಚ್ಚದಲ್ಲಿ ಹಾಗೂ ಜಿಲ್ಲಾಧಿಕಾರಿ ಕಚೇರಿ ಆವರಣ ನಗರ ಪ್ರದೇಶದ ಬೇಡಿಕೆಯನ್ನು ಪೂರೈಸಲು ₹27 ಕೋಟಿ ವೆಚ್ಚದಲ್ಲಿ ಮತ್ತೊಂದು ಸಬ್‌ಸ್ಟೇಷನ್ ಸೇರಿ ಒಟ್ಟು ₹50 ಕೋಟಿ ಮೊತ್ತದ ನೂತನ ವಿದ್ಯುತ್ ಉಪಕೇಂದ್ರ ಸ್ಥಾಪಿಸಲಾಗುವುದು ಎಂದು ಹೇಳಿದರು.

ರಾಯರಕೆರೆಯ ಹಳೆಯ ಸಬ್‌ಸ್ಟೇಷನ್ ಅನ್ನು 2X20 ಎಂವಿಎ ಸಾಮರ್ಥ್ಯಕ್ಕೆ ಏರಿಸಲಾಗುತ್ತಿದೆ. ಇದರಿಂದ ಈ ಭಾಗದ ಜನತೆಗೆ 24X7 ವಿದ್ಯುತ್ ದೊರೆಯಲಿದೆ. ಈ ಯೋಜನೆಗಳು 2027ರ ಸೆಪ್ಟೆಂಬರ್‌ವೇಳೆಗೆ ಪೂರ್ಣಗೊಂಡು ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ. ಕಾಮಗಾರಿ ಪೂರ್ಣಗೊಂಡ ನಂತರ ತೋರಣಗಲ್ಲು ಮತ್ತು ಮುನಿರಾಬಾದ್ ಲೈನ್‌ಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದ್ದು, ಸ್ಥಳೀಯವಾಗಿ ವಿದ್ಯುತ್ ನಿರ್ವಹಣೆ ಸುಲಭವಾಗಲಿದೆ ಎಂದು ಶಾಸಕ ಎಚ್ ಆರ್‌ಗವಿಯಪ್ಪ ಮಾಹಿತಿ ನೀಡಿದರು. ಜಿಲ್ಲೆಯ ಜನತೆಯ ಬಹುದಿನದ ಕನಸಾದ ಸುಸಜ್ಜಿತ ಜಿಲ್ಲಾಸ್ಪತ್ರೆ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಶೇ.90 ಕಾಮಗಾರಿಗಳು ಪೂರ್ಣಗೊಂಡಿವೆ. ಆಸ್ಪತ್ರೆಗೆ ಅಗತ್ಯವಿರುವ ವೈದ್ಯಕೀಯ ಉಪಕರಣಗಳ ಖರೀದಿ ಮತ್ತು ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿವೆ. ಮುಂದಿನ 15 ರಿಂದ 20 ದಿನಗಳಲ್ಲಿ ಭವ್ಯವಾದ ಆಸ್ಪತ್ರೆಯ ಉದ್ಘಾಟನೆ ದಿನದ ಕುರಿತು ಮಾಹಿತಿ ನೀಡಲಾಗುವುದು ಎಂದರು.

ಈ ವೇಳೆ ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಕೆ.ಶಿವಮೂರ್ತಿ, ಎಸ್ಪಿ ಎಸ್.ಜಾಹ್ನವಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಡಿವೈಎಸ್ಪಿ ಡಾ.ಟಿ. ಮಂಜುನಾಥ್, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಮನೋಹರ್, ಕೆಪಿಟಿಸಿಎಲ್ ಕಾರ್ಯ ನಿರ್ವಾಹಕ ಅಭಿಯಂತರ ಎಚ್.ಎಂ. ನಟರಾಜ, ತಹಶೀಲ್ದಾರ್‌ಶೃತಿ ಎಂ, ತಾಪಂ ಇಒ ಆಲಂಬಾಷಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಸನ್ಮಾನ... | ಕನ್ನಡ ಸಾಹಿತ್ಯ ಪರಿಷತ್ತಿನ 112 ಸಂಸ್ಥಾಪನಾ ದಿನಾಚರಣೆ ಉದ್ಘಾಟನೆ

ಭಾಷೆಯು ಪರಂಪರೆ, ಸಂಸ್ಕೃತಿ ಹೊತ್ತೊಯ್ಯುವ ಜೀವಂತ ಮಾಧ್ಯಮ

• **ಕನ್ನಡಪ್ರಭ ವಾರ್ತೆ** ಬಳ್ಳಾರಿ

ಭಾಷೆ ಎಂಬುದು ಕೇವಲ ಸಂವಹನದ ಸಾಧನವಾಗಿಯೇ ಅಲ್ಲ, ಶತಮಾನಗಳ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಯನ್ನು ಹೊತ್ತೊಯ್ಯುವ ಜೀವಂತ ಮಾಧ್ಯಮವಾಗಿಯೂ ಗುರುತಿಸಿಕೊಂಡಿದೆ ಎಂದು ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಶಿಕ್ಷಣಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಸುಷ್ಮಾ ಎನ್. ಜೋಗನ್ ತಿಳಿಸಿದರು.

ನಗರದ ಸತ್ಯಂ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಳ್ಳಾರಿ ಕಸಾಪ ತಾಲ್ಲೂಕು ಘಟಕ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 112 ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ಸಮಾಜದ ಬೆಳವಣಿಗೆಗೆ ಭಾಷೆ ಅತ್ಯಂತ ಪ್ರಮುಖ ಪಾತ್ರವಹಿಸಿದ್ದು, ಪ್ರತಿಯೊಂದು ಜನಾಂಗದ ವೈಶಿಷ್ಟ್ಯತೆ, ಜೀವನ ಶೈಲಿ, ಆಚಾರ-ವಿಚಾರಗಳನ್ನು ಭಾಷೆ ತನ್ನೊಳಗೆ ಉಳಿಸಿಕೊಂಡಿದೆ.ಇಂದಿನ ಜಾಗತೀಕರಣದ ಯುಗದಲ್ಲಿ, ತಂತ್ರಜ್ಞಾನ ಅಭಿವೃದ್ಧಿಯೊಂದಿಗೆ ಹಲವು ಭಾಷೆಗಳು ಅಸ್ತಿತ್ವದ ಹೋರಾಟ ನಡೆಸುತ್ತಿವೆ. ಇಂತಹ ಸಂದರ್ಭದಲ್ಲಿ, ಭಾಷೆಯ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಬೇಕಾದ ಅಗತ್ಯತೆ ಎದುರಾಗಿದೆ. ಈ ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನೀಡಿರುವ ಕೊಡುಗೆ ದೊಡ್ಡದಿದೆ ಎಂದರು.



ಬಳ್ಳಾರಿಯ ಸತ್ಯಂ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಸಾಪ ತಾಲೂಕು ಘಟಕ ಹಮ್ಮಿಕೊಂಡಿದ್ದ ಕಸಾಪ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಲೇಖಕರನ್ನು ಸನ್ಮಾನಿಸಲಾಯಿತು.

ವಿಶೇಷ ಉಪನ್ಯಾಸ ನೀಡಿದ ಲೇಖಕ ಡಾ.ಯು.ಶ್ರೀನಿವಾಸ ಮೂರ್ತಿ, ಜಾತಿ , ಮತ, ಪಂಥ,ಧರ್ಮಗಳ ಮೀರಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕವಾಗಿ , ವೈಜ್ಞಾನಿಕ ವಾಗಿ ಸ್ವತಂತ್ರವಾಗಿ ಚಿಂತಿಸುವುದನ್ನು ಕನ್ನಡ ಸಾಹಿತ್ಯ ಪರಿಷತ್ತು ಕಲಿಸಿಕೊಟ್ಟಿದೆ.

ಕನ್ನಡ ಭಾಷೆಯನ್ನು ಬೆಳೆಸುವುದರ ಜೊತೆಗೆ ಜನರಿಗೆ ಕನ್ನಡ ಭಾಷೆಯಲ್ಲಿ ಲೋಕ ಜ್ಞಾನ ನೀಡುವ ಪುಸ್ತಕಗಳನ್ನು ಮುದ್ರಿಸಿ ಪ್ರಕಟಿಸಿದ ಹೆಗ್ಗಳಿಕೆ ಕನ್ನಡ ಸಾಹಿತ್ಯ ಪರಿಷತ್ತಿಗಿದೆ ಎಂದರು. ಭಾಷೆ ಕೇವಲ ಮಾತಿನ ಸಾಧನವಲ್ಲ; ಅದು ಒಂದು ಸಮಾಜದ ಆತ್ಮವನ್ನು ಪ್ರತಿಬಿಂಬಿಸುವ ದರ್ಪಣವಾಗಿದೆ. ವಿದ್ಯಾಭ್ಯಾಸ, ಸಾಹಿತ್ಯ, ಕಲೆ ಹಾಗೂ ಮಾಧ್ಯಮಗಳ ಮೂಲಕ ಭಾಷೆಯ ಉಳಿವು ಸಾಧ್ಯವಾಗುತ್ತದೆ ಎಂದರು.

> **ಭಾಷೆಯ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಬೇಕಾದ ಅಗತ್ಯತೆ ಎದುರಾಗಿದೆ. ಈ ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನೀಡಿರುವ ಕೊಡುಗೆ ದೊಡ್ಡದಿದೆ.**
> • **ಡಾ.ಸುಷ್ಮಾ ಎನ್. ಜೋಗನ್**

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಎಚ್.ವೀರಭದ್ರಪ್ಪ, ಅಕ್ಷರ ಸಂಸ್ಕೃತಿಯೇ ನಾಗರೀಕ ಪ್ರಪಂಚದ ಬುನಾದಿಯಾಗಿದೆ. ಅಕ್ಷರಗಳು ಮಹತ್ತರ ಬದಲಾವಣೆಗಳನ್ನು ಮಾನವನ ಇತಿಹಾಸದಲ್ಲಿ ತಂದಿದೆ. ಕನ್ನಡ ಭಾಷೆ ಎಂಟು ಜ್ಞಾನ ಪೀಠ ಪಡೆಯಲು ಅಕ್ಷರದಿಂದ ಮಾತ್ರ ಸಾಧ್ಯವಾಗಿಸಿದೆಎಂದುಅಭಿಪ್ರಾಯಪಟ್ಟರು. ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ವಿ.ನಾಗರೆಡ್ಡಿ ಪ್ರಾಸ್ತಾವಿಕ ಮಾತನಾಡಿದರು. ಕನ್ನಡ ಬೆಳವಣಿಗೆಗೆ ಕೆಲಸ ಮಾಡಿದ ಹಿರಿಯ ಲೇಖಕಿ ಸುಶೀಲ ಶಿರೂರು, ಅಜಯ್ ಬಣಕಾರ್, ಶಿಕ್ಷಕ ಎಸ್. ಸತ್ಯನಾರಾಯಣ ಹಾಗೂ ಡಾ ಯು.ಶ್ರೀನಿವಾಸ ಮೂರ್ತಿ ಅವರನ್ನು ಸನ್ಮಾನಿಸಲಾಯಿತು.

ಕಾಲೇಜಿನ ಹಿರಿಯ ಉಪನ್ಯಾಸಕ ಆಲಂ ಬಾಷಾ, ಹಿರಿಯ ಲೇಖಕರಾದ ಎನ್. ಡಿ.ವೆಂಕಮ್ಮ, ಸನ್ಮಾರ್ಗ ಗೆಳೆಯರ ಬಳಗದ ಕಾರ್ಯದರ್ಶಿ ಚಂದ್ರಶೇಖರ ಆಚಾರಿ ಕಪ್ಪಗಲ್, ಚಿತ್ರಕಲಾವಿದ ಮಂಜುನಾಥ ಗೋವಿಂದವಾಡ ಉಪಸ್ಥಿತರಿದ್ದರು.

ಪರಿಷತ್ತಿನ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮರಿಸ್ವಾಮಿ ಮಠ, ಶರಣಬಸವ ನಿರ್ವಹಿಸಿದರು.



ರಾಜ್ಯ ಕಂಡ ಧೀಮಂತ ಜನನಾಯಕ
ರಾಜಕೀಯ ರಂಗದಲ್ಲಿ
ಸಾರ್ಥಕ 50 ವರ್ಷಗಳನ್ನು ಪೂರೈಸಿರುವ
ಮಾಜಿ ಮುಖ್ಯಮಂತ್ರಿಗಳಾದ
ಶ್ರೀ ಬಿ.ಎಸ್. ಯಡಿಯೂರಪ್ಪನವರ
ಅಭಿಮಾನೋತ್ಸವ ಸಂಭ್ರಮಕ್ಕೆ
ಶುಭ ಹಾರೈಕೆಗಳು
ಎಂ.ಜಿ. ಮೂಳೆ
ವಿಧಾನ ಪರಿಷತ ಸದಸ್ಯರು
ಬಸವಕಲ್ಯಾಣ



ಕನ್ನಡಪ್ರಭ
ಎಲ್ಲರಿಗಿಂತ ಮೊದಲೇ ತಿಳಿಯುವುದು ಇಲ್ಲೇ !
epaper
epaper.kannadaprabha.in
ಸುವರ್ಣ ನ್ಯೂಸ್



ಭಾರತೀಯ ಜನತಾ ಪಾರ್ಟಿ
ಬಿಜೆಪಿ
ವಿಜಯನಗರ ಜಿಲ್ಲೆ
ಜನರ ಮಡಿಲಲ್ಲಿ
ಸಾರ್ಥಕ 50 ವರುಷ
BSY
ಅಭಿಮಾನೋತ್ಸವ
9 ಮೇ 2026
ಶನಿವಾರ
ಚಿತ್ರದುರ್ಗ
ಸರ್ವ ಜನಾಂಗದ ನೆಚ್ಚಿನ ನಾಯಕನ
ಅಭಿಮಾನೋತ್ಸವಕ್ಕೆ ಬನ್ನಿ...
ಶ್ರೀ ಅಯ್ಯಾಳಿ ತಿಮ್ಮಪ್ಪ
ರಾಜ್ಯ ಉಪಾಧ್ಯಕ್ಷರು,
ಬಿಜೆಪಿ ಒ.ಬಿ.ಸಿ. ಮೋರ್ಚಾ,
ಹೊಸಪೇಟೆ, ವಿಜಯನಗರ ಜಿಲ್ಲೆ



ಭಾರತೀಯ ಜನತಾ ಪಾರ್ಟಿ
ವಿಜಯನಗರ ಜಿಲ್ಲೆ
ಬಿಜೆಪಿ
ಜನರ ಮಡಿಲಲ್ಲಿ
ಸಾರ್ಥಕ 50 ವರುಷ
BSY
ಅಭಿಮಾನೋತ್ಸವ
9 ಮೇ 2026 ಶನಿವಾರ
ಚಿತ್ರದುರ್ಗ
ಶ್ರೀ ಎಸ್. ಸಂಜೀವ ರೆಡ್ಡಿ
ಜಿಲ್ಲಾಧ್ಯಕ್ಷರು, ಭಾರತೀಯ ಜನತಾ ಪಾರ್ಟಿ,
ವಿಜಯನಗರ ಜಿಲ್ಲೆ.
ಸರ್ವ ಜನಾಂಗದ ನೆಚ್ಚಿನ ನಾಯಕನ
ಅಭಿಮಾನೋತ್ಸವಕ್ಕೆ ಬನ್ನಿ...

ಜಿಲ್ಲೆಯಲ್ಲಿ ಯಾವುದೇ ಸ್ಕ್ವಾಡ್‌ಗಳನ್ನು ರಚನೆ ಮಾಡಿಲ್ಲ. ಸ್ಕ್ವಾಡ್ ಹೆಸರಿನಲ್ಲಿ ಯಾರಾದರೂ ಬೆದರಿಕೆ, ಹಣ ವಸೂಲಿಗೆ ಬಂದಲ್ಲಿ ಖುದ್ದಾಗಿ ಎಸ್ಪಿ ಕಚೇರಿ ಸಂಪರ್ಕಿಸಬಹುದು. ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು.
• **ಡಾ. ಸುಮನ್ ಡಿ. ಪನ್ನೇಕರ್** ಎಸ್ಪಿ

ಎಸ್ಪಿ ಗನ್‌ಮ್ಯಾನ್‌ನಿಂದಲೇ ₹3 ಲಕ್ಷ ವಸೂಲಿ: ಸೇವೆಯಿಂದ ಅಮಾನತು

• **ಕನ್ನಡಪ್ರಭ ವಾರ್ತೆ** ಬಳ್ಳಾರಿ




ತಾಲೂಕಿನ ಮೋಕಾ ಫಾರೆಸ್ಟ್ ಬಳಿ ಪಡಿತರ ಅಕ್ಕಿ ಸಾಗಾಟ ವಾಹನ ತಡೆದು ₹3 ಲಕ್ಷ ವಸೂಲಿ ಮಾಡಿದ ಎಸ್ಪಿ ಗನ್‌ಮ್ಯಾನ್ ದೇವರಾಜ್ ಹಾಗೂ ಸಾಯಿರಾಮ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

ಗನ್‌ಮ್ಯಾನ್ ದೇವರಾಜ್‌ನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮತ್ತೋರ್ವ ಆರೋಪಿ ವಕೀಲ ಗಾದಿಲಿಂಗಪ್ಪ ತಲೆಮರೆಸಿಕೊಂಡಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದು ಎಸ್ಪಿ ಡಾ. ಸುಮನ್ ಡಿ. ಪನ್ನೇಕರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಈ ವಿವರ ನೀಡಿದ ಅವರು, ಏ. 28ರಂದು ಬೆಳಗಿನ ಜಾವ 3.30ರಿಂದ 5.30ರ ಮಧ್ಯದ ಅವಧಿಯಲ್ಲಿ ಶರಭಯ್ಯ ಎಂಬವರಿಗೆ ಸೇರಿದ ಪಡಿತರ ಅಕ್ಕಿ ಸಾಗಾಟ ವಾಹನವನ್ನು ಮೋಕಾ ಫಾರೆಸ್ಟ್ ಬಳಿ ತಡೆದ ಎಸ್ಪಿ ಗನ್‌ಮ್ಯಾನ್ ದೇವರಾಜ ಸೇರಿ ಮೂವರು, ತಾವು ಎಸ್ಪಿ ಸ್ಕ್ವಾಡ್ ಎಂದು ಹೇಳಿಕೊಂಡು, ₹5 ಲಕ್ಷ ನೀಡಿದಲ್ಲಿ ಯಾವುದೇ ಪ್ರಕರಣ ದಾಖಲಿಸುವುದಿಲ್ಲ ಎಂದು ಹೇಳಿದ್ದಾರೆ.

ಕೊನೆಗೆ ಶರಭಯ್ಯ ಅವರಿಂದ ₹3 ಲಕ್ಷ ಸುಲಿಗೆ ಮಾಡಿದ್ದಾರೆ. ಈ ಕುರಿತು ಶರಭಯ್ಯ ಮೇ 6ರಂದು ಮೋಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮೇ 7ರಂದು ಎಸ್ಪಿ ಗನ್‌ಮ್ಯಾನ್ ದೇವರಾಜ್ ಹಾಗೂ ಸಾಯಿರಾಮ್ ಎಂಬಾತನನ್ನು ಬಂಧಿಸಿ, ಆರೋಪಿಗಳಿಂದ ಸುಲಿಗೆ ಮಾಡಿದ ಹಣ, ಕೃತ್ಯಕ್ಕೆ ಬಳಸಿದ ಕಾರ್‌ನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಪ್ರಕರಣದ ಮತ್ತೊಬ್ಬ ಆರೋಪಿ ಗಾದಿಲಿಂಗಪ್ಪ ತಲೆಮರೆಸಿಕೊಂಡಿದ್ದಾನೆ ಎಂದರು.

- ಜಿಲ್ಲೆಯಲ್ಲಿ ಐಜಿಪಿ, ಎಸ್ಪಿ, ಡಿವೈಎಸ್ಪಿ ಅವರ ಯಾವುದೇ ಸ್ಕ್ವಾಡ್‌ಗಳನ್ನು ರಚನೆ ಮಾಡಿಲ್ಲ.
- ಸ್ಕ್ವಾಡ್ ಹೆಸರಿನಲ್ಲಿ ಯಾರಾದರೂ ಬೆದರಿಕೆ, ಹಣ ವಸೂಲಿಗೆ ಬಂದಲ್ಲಿ ಖುದ್ದಾಗಿ ಎಸ್ಪಿ ಕಚೇರಿಯನ್ನು ಸಂಪರ್ಕಿಸಬಹುದು.

ಐಜಿ, ಎಸ್ಪಿ ಸ್ಕ್ವಾಡ್‌ಗಳಿಲ್ಲ: ಜಿಲ್ಲೆಯಲ್ಲಿ ಐಜಿಪಿ, ಎಸ್ಪಿ, ಡಿವೈಎಸ್ಪಿ ಅವರ ಯಾವುದೇ ಸ್ಕ್ವಾಡ್‌ಗಳನ್ನು ರಚನೆ ಮಾಡಿಲ್ಲ ಎಂದು ಎಸ್ಪಿ ಡಾ. ಸುಮನ್ ಡಿ. ಪನ್ನೇಕರ್ ಸ್ಪಷ್ಟಪಡಿಸಿದರು.

ಎಸ್ಪಿ ಗನ್‌ಮ್ಯಾನ್ ಸ್ಕ್ವಾಡ್ ಹೆಸರಿನಲ್ಲಿ ಹಣ ವಸೂಲಿ ಮಾಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಯಾವುದೇ ಸ್ಕ್ವಾಡ್‌ಗಳನ್ನು ರಚನೆ ಮಾಡಿಲ್ಲ. ಸ್ಕ್ವಾಡ್ ಹೆಸರಿನಲ್ಲಿ ಯಾರಾದರೂ ಬೆದರಿಕೆ, ಹಣ ವಸೂಲಿಗೆ ಬಂದಲ್ಲಿ ಖುದ್ದಾಗಿ ಎಸ್ಪಿ ಕಚೇರಿ ಸಂಪರ್ಕಿಸಬಹುದು. ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದರು.

ಆಸ್ಪತ್ರೆಗೆ ದಾಖಲಾಗಿದ್ದ ಕೈದಿ ಸಾವು: ಆರೋಪ

• **ಕನ್ನಡಪ್ರಭ ವಾರ್ತೆ** ಬಳ್ಳಾರಿ

ಚಿಕಿತ್ಸೆಗಾಗಿ ಇಲ್ಲಿನ ಬಿಎಂಸಿಆರ್‌ಸಿ-ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಳ್ಳಾರಿ ಕೇಂದ್ರ ಕಾರಾಗೃಹದ ಸಜಾಬಂಧಿ ಹನುಮಂತು (25) ಎಂಬುವವರು ಮೃತಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿಸದೇ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂಕನಾಳು ಗ್ರಾಮದ ಹನುಮಂತು ಪೋಕ್ಸೋ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿದ್ದ. ಏ.29ರಂದು ಹೊಟ್ಟೆನೋವು ಕಾಣಿಸಿಕೊಂಡಿದ್ದು, ಬಳ್ಳಾರಿ ಬಿಎಂಆರ್‌ಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಈ ವಿಷಯವನ್ನು ಪೋಷಕರ ಗಮನಕ್ಕೆ ತರಲಾಗಿಲ್ಲ. ಮೇ 6ರಂದು ರಾತ್ರಿ 12 ಗಂಟೆಗೆ ಕರೆ ಮಾಡಿ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಮೃತ ಹನುಮಂತು ಪೋಷಕರು ಆರೋಪಿಸಿದ್ದಾರೆ. ಕೌಲ್‌ಬಜಾರ್ ಠಾಣೆಯಲ್ಲಿ ಕೇಸಾಗಿದೆ.

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ಸೆರೆ

• **ಕನ್ನಡಪ್ರಭ ವಾರ್ತೆ** ಹೊಸಪೇಟೆ

ನಗರದ ನೂರು ಹಾಸಿಗೆ ಸರ್ಕಾರಿ ವಿಭಾಗೀಯ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನೊಬ್ಬ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತನನ್ನು ಡಿ ಗ್ರೂಪ್ ನೌಕರ ಅಜೇಯ್ ಎಂದು ಗುರುತಿಸಲಾಗಿದೆ. 16 ವರ್ಷದ ಬಾಲಕಿ ತನ್ನ ತಾಯಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದಾಗ ಆರೋಪಿ ಬಾಲಕಿಯನ್ನು ಪುಸಲಾಯಿಸಿ ಆಸ್ಪತ್ರೆಯ ವಸತಿಗೃಹಕ್ಕೆ ಕರೆದೊಯ್ದು ಮತ್ತು ಬರುವ ಪಾನೀಯ ನೀಡಿ, ಪ್ರಜ್ಞೆ ತಪ್ಪಿದ ನಂತರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎನ್ನಲಾಗಿದೆ.

ಗಣಿಯಲ್ಲಿ ಸ್ಥಳೀಯ ಕಾರ್ಮಿಕರನ್ನು ಕೆಲಸದಲ್ಲಿ ಮುಂದುವರಿಸಲು ಆಗ್ರಹ

• **ಕನ್ನಡಪ್ರಭ ವಾರ್ತೆ** ಸಂಡೂರು



ತಾಲೂಕಿನ ಎನ್‌ಎಂಡಿಸಿ (ನ್ಯಾಷನಲ್ ಮಿನರಲ್‌ಡೆವಲಪ್‌ಮೆಂಟ್‌ಕಾರ್ಪೊರೇಷನ್)ಗೆ ಸೇರಿದ ಕುಮಾರಸ್ವಾಮಿ ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಸ್ಥಳೀಯ ಕನ್ನಡಿಗ ಕಾರ್ಮಿಕರನ್ನು ಕೆಲಸದಲ್ಲಿ ಮುಂದುವರೆಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಶುಕ್ರವಾರ ಎನ್‌ಎಂಡಿಸಿ ಕಚೇರಿ ಮುಂದೆ ಧರಣಿ ನಡೆಸಿದರು. ಗಣಿಯಲ್ಲಿ ಅದಿರು ತೆಗೆಯುವ ಗುತ್ತಿಗೆ ಪಡೆದಿದ್ದ ರಾಕ್‌ಟೆಕ್ ಇಂಜಿನಿಯರ್ಸ್ ಕಂಪನಿಯ ಟೆಂಡರ್‌ಅವಧಿ ಮುಗಿದಿದೆ. ಪ್ರಸಕ್ತ ಸಾಲಿನಲ್ಲಿ ಈ ಗಣಿ ಟೆಂಡರನ್ನು ವಿಘ್ನೇಶ್ವರ ಕಂಪನಿ ಪಡೆದುಕೊಂಡಿದೆ. ವಿಘ್ನೇಶ್ವರ ಕಂಪನಿಯವರು ರಾಕ್‌ಟೆಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನೂರಾರು ಕಾರ್ಮಿಕರನ್ನು ಕೆಲಸದಲ್ಲಿ ಮುಂದುವರೆಸದ ಕಾರಣ ನೂರಾರು ಕಾರ್ಮಿಕರು ಹಾಗೂ ಅವರ ಕುಟುಂಬಗಳು ಸಂಕಷ್ಟಕ್ಕೆ ಈಡಾಗಿವೆ. ವಿಘ್ನೇಶ್ವರ ಕಂಪನಿಯವರು ಹೊರ ರಾಜ್ಯದಿಂದ ಬಂದ ಕಾರ್ಮಿಕರನ್ನು ಕೆಲಸಕ್ಕೆ ನೇಮಕ ಮಾಡಿಕೊಂಡಿರುವುದು ಸ್ಥಳೀಯ ಕಾರ್ಮಿಕರಲ್ಲಿ ಆತಂಕ ಉಂಟು ಮಾಡಿದೆ. ರಾಕ್‌ಟೆಕ್ ಎಂಜಿನಿಯರ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಕೆಲಸದಲ್ಲಿ ಮುಂದುವರೆಸಬೇಕು ಎಂದು ಒತ್ತಾಯಿಸಿ ಎನ್‌ಎಂಡಿಸಿ ಜನರಲ್ ಮ್ಯಾನೇಜರ್ ವೇಲು ವಸಂತ್, ಈ ಕುರಿತು ಕ್ರಮ ಕೈಗೊಳ್ಳುವಂತೆ ಸಂಸದ ಈ. ತುಕಾರಾಂ, ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ತಾಲೂಕು ಅಧ್ಯಕ್ಷ ರಾಜು ಪಾಳೆಗಾರ, ರವಿ, ದಸ್ತಗಿರಿ ಸಾಬ್, ಅಬ್ಬಾಸ್ ಅಲಿ ಇದ್ದರು.

ಮೆಟ್ರಿ ಗ್ರಾಮದಲ್ಲಿ ಸಿಡಿಲಿಗೆ ರೈತ ಬಲಿ

• **ಕನ್ನಡಪ್ರಭ ವಾರ್ತೆ** ಹಗರಿಬೊಮ್ಮನಹಳ್ಳಿ

ತಾಲೂಕಿನ ಮೆಟ್ರಿ ಗ್ರಾಮದಲ್ಲಿ ಸಿಡಿಲಿಗೆ ರೈತನೊಬ್ಬ ಬಲಿಯಾದ ದಾರುಣ ಘಟನೆ ಶುಕ್ರವಾರ ಸಂಜೆ ನಡೆದಿದೆ. ಗಿರಿನಹಳ್ಳಿ ನಾಗಪ್ಪ (38) ಮೃತ ರೈತ. ಅವರು ಹೂವಿನ ಕೃಷಿ ಕೈಗೊಂಡಿದ್ದು, ಸಂಜೆ ಹೊಲದಲ್ಲಿ ನೀರು ಹಾಯಿಸಲೆಂದು ಹೋದಾಗ ಈ ಘಟನೆ ನಡೆದಿದೆ. ನೀರು ಹಾಯಿಸಲೆಂದು ಹೋದವರು ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬದವರು ಹೊಲಕ್ಕೆ ತೆರಳಿದಾಗ ಸಿಡಿಲಿಗೆ ಮೃತರಾಗಿದ್ದು ತಿಳಿದು ಬಂದಿದೆ. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈತರ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ ಕುಡತಿನಿಯಲ್ಲಿ 14ರವರೆಗೆ ನಿಷೇಧಾಜ್ಞೆ

ಬಳ್ಳಾರಿ: ಕುಡತಿನಿ ಕೈಗಾರಿಕಾ ಪ್ರದೇಶದ ಭೂಸ್ವಾಧೀನ ಪ್ರಕ್ರಿಯೆ, ಗಡಿ ಗುರುತಿಸುವಿಕೆ ವೇಳೆ ಉಂಟಾಗಬಹುದಾದ ಪ್ರತಿಭಟನೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಣೆಯ ದೃಷ್ಟಿಯಿಂದ ಕುಡತಿನಿ ಪಟ್ಟಣ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 14ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಪ-ವಿಭಾಗಾಧಿಕಾರಿ ರಾಜೇಶ್ ಎಚ್.ಡಿ. ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಕುಡತಿನಿ ಪ್ರದೇಶದಲ್ಲಿ ಭೂಸ್ವಾಧೀನಪಡಿಸಿಕೊಂಡಿರುವ ಜಮೀನಿನ ಗಡಿ ಗುರುತಿಸಲು ಮುಂದಾಗಿದೆ. ಈ ವೇಳೆ ಸ್ಥಳೀಯ ಭೂ ಸಂತ್ರಸ್ತ ರೈತರು ಹಾಗೂ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎಂಬುದಾಗಿ ಪೊಲೀಸರು ವರದಿ ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಕುಡತಿನಿ ಕೆಐಎಡಿಬಿ ಪ್ರದೇಶ, ಬಳ್ಳಾರಿ ಬೈಪಾಸ್ ರಸ್ತೆಯಿಂದ ಸುಲ್ತಾನಪುರ ಕ್ರಾಸ್ ಬಳಿಯ ಬೂದಿಕಣಿವೆವರೆಗೆ, ಸುಲ್ತಾನಪುರ ಕ್ರಾಸ್‌ನಿಂದ ಸುಲ್ತಾನಪುರ ಗ್ರಾಮದವರೆಗೆ, ಕುಡತಿನಿ ಪಟ್ಟಣದಿಂದ ಹರಗಿನದೋಣಿ ರಸ್ತೆಯವರೆಗೆ, ಕುಡತಿನಿ ಪಟ್ಟಣದಿಂದ ತಿಮ್ಮಲಾಪುರ ಗ್ರಾಮದವರೆಗೆ, ಕುಡತಿನಿ ಪಟ್ಟಣದಿಂದ ಏಳು ಬೆಂಚಿ ರಸ್ತೆಯ ರೈಲ್ವೇ ಗೇಟ್ ವರೆಗಿನ ಪ್ರದೇಶ. 4ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.



ಸಿಡಿಲಿಗೆ ಹಗರಿಬೊಮ್ಮನಹಳ್ಳಿಯಲ್ಲಿ 36 ಕುರಿ ಬಲಿ



• **ಕನ್ನಡಪ್ರಭ ವಾರ್ತೆ**
ಹಗರಿಬೊಮ್ಮನಹಳ್ಳಿ

ತಾಲೂಕಿನ ಉಪ್ಪಾರಗಟ್ಟಿ ಗ್ರಾಮದಲ್ಲಿ ಸಿಡಿಲಿನ ಹೊಡೆತಕ್ಕೆ 36 ಕುರಿಗಳು ಅಸುನೀಗಿದ ದಾರುಣ ಘಟನೆ ಗುರುವಾರ ಸಂಜೆ ನಡೆದಿದೆ. ಕುರಿಗಾಹಿಗಳು ಎಂದಿನಂತೆ ಕುರಿಗಳನ್ನು ಮೇಯಿಸಿಕೊಂಡು ಗ್ರಾಮಕ್ಕೆ ವಾಪಸಾಗುತ್ತಿದ್ದಾಗ ದುರ್ಘಟನೆ ನಡೆದಿದೆ. ಉಪ್ಪಾರ ಅಜ್ಜಪ್ಪನವರ 30 ಕುರಿಗಳು, ಗೊಲ್ಲರ ಸುರೇಶ್ ಅವರ 6 ಕುರಿಗಳು ಅಸುನೀಗಿವೆ ಎಂದು ಪಶುಸಂಗೋಪನಾ ಇಲಾಖೆಯ ಮೂಲಗಳು ತಿಳಿಸಿವೆ.

ಕೆರೆ ಏರಿಯ ಮೇಲೆ ಯಮವೇಗದ ಗಾಳಿ ಬೀಸಿದೆ. ಜತೆಗೆ ಸಿಡಿಲಿನ ಆರ್ಭಟವೂ ಜೋರಾಗಿ ತುಂತುರು ಮಳೆ ಸುರಿಯತೊಡಗಿತು. ಈ ವೇಳೆ ಮರದ ಕೆಳಗೆ ನಿಂತಿದ್ದ ಕುರಿಗಳು ಸಿಡಿಲಿನ ದಾಳಿಗೆ ಅಸುನೀಗಿವೆ. ಘಟನಾ ನಡೆದ ಸ್ಥಳಕ್ಕೆ ತಹಸೀಲ್ದಾರ್‌ಕವಿತಾ, ಇಲಾಖೆಯ ಡಾ. ಸೂರಪ್ಪ ಮತ್ತು ಗ್ರಾಮ ಲೆಕ್ಕಾಧಿಕಾರಿ ಗಣೇಶ್ ಭೇಟಿ ನೀಡಿ ಪರಿಶೀಲಿಸಿದರು.





